



ಕರ್ನಾಟಕ ರಾಜ್ಯಪತ್ರ

ಅಧಿಕೃತವಾಗಿ ಪ್ರಕಟಿಸಲಾದುದು
ವಿಶೇಷ ರಾಜ್ಯ ಪತ್ರಿಕೆ

ಭಾಗ - ೪ಎ Part - IVA	ಬೆಂಗಳೂರು, ಬುಧವಾರ, ೦೮, ನವೆಂಬರ್, ೨೦೨೩(ಕಾರ್ತಿಕ, ೧೭, ಶಕವರ್ಷ, ೧೯೪೫) BENGALURU, WEDNESDAY, 08, NOVEMBER, 2023(KARTHIKA, 17, SHAKAVARSHA, 1945)	ನಂ. ೫೨೨ No. 522
------------------------	---	--------------------

ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಸಚಿವಾಲಯ

ಅಧಿಸೂಚನೆ

ಸಂಖ್ಯೆ: ಸಂವ್ಯಾಇ 28 ಶಾಸನ 2023, ಬೆಂಗಳೂರು, ದಿನಾಂಕ: 08.11.2023

ಕರ್ನಾಟಕ ವೈದ್ಯಕೀಯ ಕೋರ್ಸುಗಳನ್ನು ಪೂರ್ಣಗೊಳಿಸಿದ ಅಭ್ಯರ್ಥಿಗಳ ಕಡ್ಡಾಯ ಸೇವಾ (ತಿದ್ದುಪಡಿ) ಅಧ್ಯಾದೇಶ, 2023 ಇದಕ್ಕೆ 2023ರ ನವೆಂಬರ್ ತಿಂಗಳ 08ನೇ ದಿನಾಂಕದಂದು ರಾಜ್ಯಪಾಲರ ಒಪ್ಪಿಗೆ ದೊರೆತಿದ್ದು, ಸಾಮಾನ್ಯ ತಿಳುವಳಿಕೆಗಾಗಿ ಇದನ್ನು 2023ರ ಕರ್ನಾಟಕ ಅಧ್ಯಾದೇಶ ಸಂಖ್ಯೆ:05 ಎಂಬುದಾಗಿ ದಿನಾಂಕ 08ನೇ ನವೆಂಬರ್ 2023 ರಂದು ಕರ್ನಾಟಕ ವಿಶೇಷ ರಾಜ್ಯಪತ್ರದಲ್ಲಿ ಪ್ರಕಟಿಸಬೇಕೆಂದು ಆದೇಶಿಸಲಾಗಿದೆ.-

2023 ರ ಕರ್ನಾಟಕ ಅಧ್ಯಾದೇಶ ಸಂಖ್ಯೆ: 05

ಕರ್ನಾಟಕ ವೈದ್ಯಕೀಯ ಕೋರ್ಸುಗಳನ್ನು ಪೂರ್ಣಗೊಳಿಸಿದ ಅಭ್ಯರ್ಥಿಗಳ ಕಡ್ಡಾಯ ಸೇವಾ (ತಿದ್ದುಪಡಿ) ಅಧ್ಯಾದೇಶ, 2023

(ಭಾರತ ಗಣರಾಜ್ಯದ ಎಪ್ಪತ್ತ ನಾಲ್ಕನೇ ವರ್ಷದಲ್ಲಿ ಕರ್ನಾಟಕ ರಾಜ್ಯಪಾಲರಿಂದ ಪ್ರಖ್ಯಾಪಿತವಾಗಿ 2023 ರ ನವೆಂಬರ್ ತಿಂಗಳ 08ನೇ ದಿನಾಂಕದಂದು ಕರ್ನಾಟಕ ರಾಜ್ಯಪತ್ರದ ವಿಶೇಷ ಸಂಚಿಕೆಯಲ್ಲಿ ಮೊದಲು ಪ್ರಕಟವಾಗಿದೆ).

ಕರ್ನಾಟಕ ವೈದ್ಯಕೀಯ ಕೋರ್ಸುಗಳನ್ನು ಪೂರ್ಣಗೊಳಿಸಿದ ಅಭ್ಯರ್ಥಿಗಳ ಕಡ್ಡಾಯ ಸೇವಾ ಅಧಿನಿಯಮ, 2012 (2015ರ ಕರ್ನಾಟಕ ಅಧಿನಿಯಮ 26) ಅನ್ನು ಮತ್ತಷ್ಟು ತಿದ್ದುಪಡಿ ಮಾಡಲು ಮತ್ತು ಅದಕ್ಕೆ ಸಂಬಂಧಪಟ್ಟ ಪ್ರಾಸಂಗಿಕವಾದ ಅಥವಾ ವಿಷಯಗಳಿಗಾಗಿ ಒಂದು ಅಧ್ಯಾದೇಶ.

ಕರ್ನಾಟಕ ರಾಜ್ಯದ ವಿಧಾನಮಂಡಲದ ಉಭಯ ಸದನಗಳು ಅಧಿವೇಶನದಲ್ಲಿ ಇಲ್ಲದಿರುವುದರಿಂದ ಮತ್ತು ಸದ್ಯದಲ್ಲಿ ಸಭೆ ಸೇರುವ ಸಂಭವವಿಲ್ಲದಿರುವುದರಿಂದ ಹಾಗೂ ಇಲ್ಲಿ ಇನ್ನುಮುಂದೆ ಕಂಡುಬರುವ ಉದ್ದೇಶಗಳಿಗಾಗಿ ಅಧ್ಯಾದೇಶವನ್ನು ಪ್ರಖ್ಯಾಪಿಸುವುದಕ್ಕೆ ಕೂಡಲೇ ಕ್ರಮವನ್ನು ತೆಗೆದುಕೊಳ್ಳುವುದು ಅವಶ್ಯಕವಾಗಿರುವಂಥ ಸನ್ನಿವೇಶಗಳು ಉಂಟಾಗಿವೆಯೆಂದು ಕರ್ನಾಟಕದ ಗೌರವಾನ್ವಿತ ರಾಜ್ಯಪಾಲರಿಗೆ ಮನದಟ್ಟಾಗಿರುವುದರಿಂದ;

ಆದ್ದರಿಂದ, ಈಗ ಭಾರತ ಸಂವಿಧಾನದ 213ನೇ ಅನುಚ್ಛೇದದ (1)ನೇ ಖಂಡದ ಮೂಲಕ ಪ್ರದತ್ತವಾದ ಅಧಿಕಾರಗಳನ್ನು ಚಲಾಯಿಸಿ, ಕರ್ನಾಟಕದ ಗೌರವಾನ್ವಿತ ರಾಜ್ಯಪಾಲರು ಈ ಮುಂದಿನ ಅಧ್ಯಾದೇಶವನ್ನು ಪ್ರಖ್ಯಾಪಿಸಿರುತ್ತಾರೆ, ಎಂದರೆ:-

1. ಸಂಕ್ಷಿಪ್ತ ಹೆಸರು ಮತ್ತು ಪ್ರಾರಂಭ:- (1) ಈ ಅಧ್ಯಾದೇಶವನ್ನು ಕರ್ನಾಟಕ ವೈದ್ಯಕೀಯ ಕೋರ್ಸುಗಳನ್ನು ಪೂರ್ಣಗೊಳಿಸಿದ ಅಭ್ಯರ್ಥಿಗಳ ಕಡ್ಡಾಯ ಸೇವಾ (ತಿದ್ದುಪಡಿ) ಅಧ್ಯಾದೇಶ, 2023 ಎಂದು ಕರೆಯತಕ್ಕದ್ದು.

(2) ಇದು ಈ ಕೂಡಲೇ ಜಾರಿಗೆ ಬರತಕ್ಕದ್ದು.

2. 3ನೇ ಪ್ರಕರಣದ ತಿದ್ದುಪಡಿ.- ಕರ್ನಾಟಕ ವೈದ್ಯಕೀಯ ಕೋರ್ಸುಗಳನ್ನು ಪೂರ್ಣಗೊಳಿಸಿದ ಅಭ್ಯರ್ಥಿಗಳ ಕಡ್ಡಾಯ ಸೇವಾ ಅಧಿನಿಯಮ, 2012 (2015ರ ಕರ್ನಾಟಕ ಅಧಿನಿಯಮ 26) (ಇಲ್ಲಿ ಇನ್ನುಮುಂದೆ ಮೂಲ ಅಧಿನಿಯಮವೆಂದು ಉಲ್ಲೇಖಿಸಲಾಗಿದೆ), 3ನೇ ಪ್ರಕರಣದಲ್ಲಿ,-

(ಎ) (1)ನೇ ಉಪಪ್ರಕರಣದಲ್ಲಿ "ಒಂದು ವರ್ಷದ ಕಡ್ಡಾಯ ಗ್ರಾಮೀಣ ಸೇವೆಗೆ" ಎಂಬ ಪದಗಳ ಮೊದಲು "ರಾಜ್ಯ ಸರ್ಕಾರವು ನಿರ್ದಿಷ್ಟಪಡಿಸಲಾದಂತೆ ಅಸ್ತಿತ್ವದಲ್ಲಿರುವ ಖಾಲಿಹುದ್ದೆಗಳಲ್ಲಿ" ಎಂಬ ಪದಗಳನ್ನು ಸೇರಿಸತಕ್ಕದ್ದು.

(ಬಿ) (1)ನೇ ಉಪಪ್ರಕರಣದ ತರುವಾಯ ಈ ಮುಂದಿನ ಪರಂತುಕವನ್ನು ಸೇರಿಸತಕ್ಕದ್ದು, ಎಂದರೆ:-

"ಪರಂತು, ಅಭ್ಯರ್ಥಿಗಳು ಕೇಂದ್ರ ಅಥವಾ ರಾಜ್ಯ ಸರ್ಕಾರದ ನಿಯತ ಸೇವೆಗಾಗಿ ಆಯ್ಕೆಯಾದರೆ, ಅಂಥ ಅಭ್ಯರ್ಥಿಗಳನ್ನು ವಿನಾಯಿತಿಗೊಳಿಸತಕ್ಕದ್ದು."

(ಸಿ) (3)ನೇ ಉಪಪ್ರಕರಣದಲ್ಲಿ "ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳಲ್ಲಿ ಸಾಮಾನ್ಯ ಕರ್ತವ್ಯ ನಿರತ ವೈದ್ಯರ ಒಟ್ಟು ಕನಿಷ್ಠ ಸಂಬಳಕ್ಕಿಂತ ನೂರು ರೂಪಾಯಿಗಳಷ್ಟು ಕಡಿಮೆಗೆ ಸಮನಾಗಿರುವ" ಎಂಬ ಪದಗಳಿಗೆ ಬದಲಾಗಿ "ರಾಜ್ಯ ಸರ್ಕಾರವು ನಿರ್ದಿಷ್ಟಪಡಿಸಿದಂತೆ" ಎಂಬ ಪದಗಳನ್ನು ಪ್ರತಿಯೋಜಿಸತಕ್ಕದ್ದು.

(ಡಿ) (4)ನೇ ಉಪಪ್ರಕರಣದಲ್ಲಿ "ಕಡ್ಡಾಯ ಗ್ರಾಮೀಣ ಸೇವೆಗೆ ಒಳಪಡದಿರುವಂಥ" ಎಂಬ ಪದಗಳ ತರುವಾಯ "ಅಥವಾ ಕೆಲಸ ಮಾಡಲು ನಿರಾಕರಿಸುವ ಅಥವಾ ರಾಜ್ಯ ಸರ್ಕಾರವು ನಿರ್ದಿಷ್ಟಪಡಿಸಬಹುದಾದಂಥ ಷರತ್ತುಗಳನ್ನು ಪಾಲಿಸದಿರುವ" ಎಂಬ ಪದಗಳನ್ನು ಸೇರಿಸತಕ್ಕದ್ದು.

3. 4ನೇ ಪ್ರಕರಣದ ತಿದ್ದುಪಡಿ.- ಮೂಲ ಅಧಿನಿಯಮದ 4ನೇ ಪ್ರಕರಣದ (1)ನೇ ಉಪಪ್ರಕರಣದಲ್ಲಿ,-

(ಎ) "ಒಂದು ವರ್ಷದ ಕಡ್ಡಾಯ ಸೇವೆಗೆ" ಎಂಬ ಪದಗಳಿಗೆ ಮೊದಲು "ರಾಜ್ಯ ಸರ್ಕಾರವು ನಿರ್ದಿಷ್ಟಪಡಿಸಲಾದಂತೆ ಅಸ್ತಿತ್ವದಲ್ಲಿರುವ ಖಾಲಿಹುದ್ದೆಗಳಲ್ಲಿ" ಎಂಬ ಪದಗಳನ್ನು ಸೇರಿಸತಕ್ಕದ್ದು.

(ಬಿ) "ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವಿಶೇಷತಜ್ಞರ ಒಟ್ಟು ಕನಿಷ್ಠ ಸಂಬಳಕ್ಕಿಂತ ನೂರು ರೂಪಾಯಿಗಳಷ್ಟು ಕಡಿಮೆಗೆ ಸಮನಾಗಿರುವ ನಿಯಮಿಸಬಹುದಾದ" ಎಂಬ ಪದಗಳಿಗೆ ಬದಲಾಗಿ "ರಾಜ್ಯ ಸರ್ಕಾರವು ನಿರ್ದಿಷ್ಟಪಡಿಸಿದಂತೆ" ಎಂಬ ಪದಗಳನ್ನು ಪ್ರತಿಯೋಜಿಸತಕ್ಕದ್ದು.

(ಸಿ) (1)ನೇ ಉಪಪ್ರಕರಣದ ತರುವಾಯ ಈ ಮುಂದಿನ ಪರಂತುಕವನ್ನು ಸೇರಿಸತಕ್ಕದ್ದು, ಎಂದರೆ:-

"ಪರಂತು, ಸ್ನಾತಕೋತ್ತರ ಪದವಿಯ ತರುವಾಯ, ಅಭ್ಯರ್ಥಿಗಳು ಕೇಂದ್ರ ಅಥವಾ ರಾಜ್ಯ ಸರ್ಕಾರದ ನಿಯತ ಸೇವೆಗಾಗಿ ಆಯ್ಕೆಯಾದರೆ, ಅಂಥ ಅಭ್ಯರ್ಥಿಗಳನ್ನು ವಿನಾಯಿತಿಗೊಳಿಸತಕ್ಕದ್ದು."

4. 5ನೇ ಪ್ರಕರಣದ ತಿದ್ದುಪಡಿ.- ಮೂಲ ಅಧಿನಿಯಮದ 5ನೇ ಪ್ರಕರಣದ (1)ನೇ ಉಪಪ್ರಕರಣದಲ್ಲಿ,-

(ಎ) "ಒಂದು ವರ್ಷದ ಕಡ್ಡಾಯ ಸೇವೆಗೆ" ಎಂಬ ಪದಗಳಿಗೆ ಮೊದಲು "ರಾಜ್ಯ ಸರ್ಕಾರವು ನಿರ್ದಿಷ್ಟಪಡಿಸಲಾದಂತೆ ಅಸ್ತಿತ್ವದಲ್ಲಿರುವ ಖಾಲಿಹುದ್ದೆಗಳಲ್ಲಿ" ಎಂಬ ಪದಗಳನ್ನು ಸೇರಿಸತಕ್ಕದ್ದು.

(ಬಿ) "ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಹಿರಿಯ ವಿಶೇಷತಜ್ಞರ ಒಟ್ಟು ಕನಿಷ್ಠ ಸಂಬಳಕ್ಕಿಂತ ನೂರು ರೂಪಾಯಿಗಳಷ್ಟು ಕಡಿಮೆಗೆ ಸಮನಾಗಿರುವ ನಿಯಮಿಸಬಹುದಾದ" ಎಂಬ ಪದಗಳಿಗೆ ಬದಲಾಗಿ "ರಾಜ್ಯ ಸರ್ಕಾರವು ನಿರ್ದಿಷ್ಟಪಡಿಸಿದಂತೆ" ಎಂಬ ಪದಗಳನ್ನು ಪ್ರತಿಯೋಜಿಸತಕ್ಕದ್ದು.

(ಸಿ) ಮೊದಲನೇ ಪರಂತುಕದ ತರುವಾಯ ಈ ಮುಂದಿನ ಪರಂತುಕವನ್ನು ಸೇರಿಸತಕ್ಕದ್ದು, ಎಂದರೆ:-

"ಮತ್ತು ಪರಂತು, ಅಭ್ಯರ್ಥಿಗಳು ಕೇಂದ್ರ ಅಥವಾ ರಾಜ್ಯ ಸರ್ಕಾರದ ನಿಯತ ಸೇವೆಗಾಗಿ ಆಯ್ಕೆಯಾದರೆ, ಅಂಥ ಅಭ್ಯರ್ಥಿಗಳನ್ನು ವಿನಾಯಿತಿಗೊಳಿಸತಕ್ಕದ್ದು."

ಧಾವರ್ಚಂದ್ ಗೆಹ್ಲೋಟ್

ಕರ್ನಾಟಕದ ರಾಜ್ಯಪಾಲರು

ಕರ್ನಾಟಕ ರಾಜ್ಯಪಾಲರ ಆಜ್ಞಾನುಸಾರ

ಮತ್ತು ಅವರ ಹೆಸರಿನಲ್ಲಿ

(ಜಿ. ಶ್ರೀಧರ್)

ಸರ್ಕಾರದ ಕಾರ್ಯದರ್ಶಿ

ಸಂಸದೀಯ ವ್ಯವಹಾರಗಳು ಮತ್ತು

ಶಾಸನ ರಚನೆ ಇಲಾಖೆ

PARLIAMENTARY AFFAIRS AND LEGISLATION SECRETARIAT
NOTIFICATION

NO: DPAL 28 SHASANA 2023, BENGALURU, DATED: 08.11.2023

Ordered that the translation of ಕರ್ನಾಟಕ ವೈದ್ಯಕೀಯ ಕೋರ್ಸುಗಳನ್ನು ಪೂರ್ಣಗೊಳಿಸಿದ ಅಭ್ಯರ್ಥಿಗಳ ಕಡ್ಡಾಯ ಸೇವಾ (ತಿದ್ದುಪಡಿ) ಅಧ್ಯಾದೇಶ, 2023 (2023 ರ ಕರ್ನಾಟಕ ಅಧ್ಯಾದೇಶ ಸಂಖ್ಯೆ:05) in English language, be published as authorised by the Governor of Karnataka under clause (3) of Article 348 of the Constitution of India in the Karnataka Gazette for general information.

The following translation of ಕರ್ನಾಟಕ ವೈದ್ಯಕೀಯ ಕೋರ್ಸುಗಳನ್ನು ಪೂರ್ಣಗೊಳಿಸಿದ ಅಭ್ಯರ್ಥಿಗಳ ಕಡ್ಡಾಯ ಸೇವಾ (ತಿದ್ದುಪಡಿ) ಅಧ್ಯಾದೇಶ, 2023 (2023 ರ ಕರ್ನಾಟಕ ಅಧ್ಯಾದೇಶ ಸಂಖ್ಯೆ:05) in English language is published in the Official Gazette as authorised by the Governor of Karnataka under clause (3) of Article 348 of the Constitution of India.

KARNATAKA ORDINANCE NO. 05 OF 2023

THE KARNATAKA COMPULSORY SERVICE BY CANDIDATES COMPLETED MEDICAL COURSES (AMENDMENT) ORDINANCE, 2023

(Promulgated by the Governor of Karnataka in the Seventy fourth year of the Republic of India and First published in the Karnataka Gazette Extra-ordinary on the 8th day of November, 2023)

An Ordinance further to amend the Karnataka Compulsory Service by Candidates Completed Medical Courses Act, 2012 (Karnataka Act 26 of 2015) and for matters connected therewith or incidental thereto.

Whereas, both Houses of the State Legislature are not in session and are not likely to meet in near future and the Hon'ble Governor of Karnataka is satisfied that the circumstances exist which render it necessary for him to take immediate action to promulgate the Ordinance for the purposes hereinafter appearing;

Now, therefore in exercise of the powers conferred by clause (1) of Article 213 of the Constitution of India, Hon'ble Governor of Karnataka is pleased to promulgate the following Ordinance, namely:-

1. Short title and commencement.- (1) This Ordinance may be called the Karnataka Compulsory Service by Candidates Completed Medical Courses (Amendment) Ordinance, 2023.

(2) It shall come into force at once.

2. Amendment of section 3.- In the Karnataka Compulsory Service by Candidates Completed Medical Courses Act, 2012 (Karnataka Act 26 of 2015) (hereinafter referred to as the principal Act), in section 3,-

(a) in sub-section (1), after the words “compulsory rural service”, the words “in the existing vacancies as specified by the State Government” shall be inserted.

(b) after sub-section (1), the following proviso shall be inserted, namely:-

“Provided that, if candidates are selected for regular Central or State Government service, such candidates shall be exempted.”

(c) in sub-section (3), for the words “equal to hundred rupees less than the minimum gross salary of General duty medical doctors in Health and Family Welfare Services”, the words “as specified by the State Government” shall be substituted.

(d) in sub-section (4), after the words “undergo the compulsory rural service”, the following words shall be inserted, namely:-

“or refuse to work or non compliance of the conditions as may be specified by the State Government”.

3. Amendment of section 4.- In sub-section (1) of section 4 of the principal Act,-

(a) after the words “one year compulsory service”, the words “in the existing vacancies as specified by the State Government” shall be inserted.

(b) for the words “as may be prescribed equal to hundred rupees less than minimum gross salary of specialist of Health and Family Welfare Department” the words “as specified by the State Government” shall be substituted.

(c) after sub-section (1), the following proviso shall be inserted, namely:-

“Provided that, if candidates are selected for regular Central or State Government service, after post-graduation, such candidates shall be exempted.”

4. Amendment of section 5.- In sub-section (1) of section 5 of the principal Act,-

(a) after the words “one year compulsory service”, the words “in the existing vacancies as specified by the State Government” shall be inserted.

(b) for the words “as may be prescribed equal to hundred rupees less than minimum of gross salary of senior specialist of Health and Family Welfare Department” the words “as specified by the State Government” shall be substituted.

(c) after the first proviso the following proviso shall be inserted, namely:-

“Provided further that, if candidates are selected for regular Central or State Government service, such candidates shall be exempted.”

The above translation of ಕರ್ನಾಟಕ ವೈದ್ಯಕೀಯ ಕೋರ್ಸುಗಳನ್ನು ಪೂರ್ಣಗೊಳಿಸಿದ ಅಭ್ಯರ್ಥಿಗಳ ಕಡ್ಡಾಯ ಸೇವಾ (ತಿದ್ದುಪಡಿ) ಅಧ್ಯಾದೇಶ, 2023 (2023ರ ಕರ್ನಾಟಕ ಅಧ್ಯಾದೇಶ ಸಂಖ್ಯೆ: 05) be published in the official Gazette under clause (3) of Article 348 of the Constitution of India.

THAAWARCHAND GEHLOT
GOVERNOR OF KARNATAKA

By order and in the name of the
Governor of Karnataka,

(G. SRIDHAR)

Secretary to Government
Department of Parliamentary
Affairs and Legislation